

ಅನುಭವದಡಿಗೆಯ ಮಾಡಿ

- 1. Ref.:** Dasara Padagalu – Purandara Dasara Keerthane, Samyukta Samputa, Edited by Shri Pavanje Gururao, Sriman Madhwa Siddantha Granthalaya, Udupi, page No. 28
- 2. Ref.:** Purandara Sahitya Darshana, Samputa 2, Adhyatma Darshana edited by Prof. S.K. Ramachandra Rao, page No. 336
- 3. Note:** Lyrics given here are as per Ref. 1. The wordings in Ref. 2 are same as in Ref. 1. Singer has followed these lyrics.
- 4. Note:** This song is not available in the books of Shri Betageri Krishna Sharma and Shri Bengeri Huchha Rayaru and also in the books of Samagra Dasa Sahitya, published by Kannada & Culture Dept., Govt of Karnataka, Bengaluru also in the books of Gorebala Hanumantha Rayaru.

ರಾಗ: ನಾದನಾಮಕ್ರಿಯೆ ತಾಳ: ಛಾಪು

ಅನುಭವದಡಿಗೆಯ ಮಾಡಿ ಅದ

ಕೃನುಭವಿಗಳು ಬಂದು ನೀವೆಲ್ಲ ಕೂಡಿ || ಪ ||

ತನುವೆಂಬ ಭಾಂಡವ ತೊಳೆದು ಕೆಟ್ಟ

ಮನದ ಚಂಚಲವೆಂಬ ಮುಸುರೆಯ ಕಳೆದು

ಘನವಾಗಿ ಮನೆಯನ್ನು ಬಳಿದು ಅಲ್ಲಿ

ಮಿನುಗುವ ತ್ರಿಗುಣವ ಒಲೆಗುಂಡ ನೆಡೆದು || ೧ ||

ವಿರಕ್ತಿಯೆಂಬುವ ಮಡಿಯುಟ್ಟು ಪೂರ್ಣ

ಹರಿಭಕ್ತಿಯೆಂಬ ನೀರನ್ನೆಸರಿಟ್ಟು

ಅರಿವೆಂಬ ಬೆಂಕಿಯ ಕೊಟ್ಟು ಮಾಯಾ

ಮರೆವೆಂಬ ಕಾಷ್ಠವ ಮುದದಿಂದ ಸುಟ್ಟು || ೨ ||

ಶರಣೆಂಬೊ ಸಾಮಗ್ರಿ ಹೂಡಿ ಮೋಕ್ಷ

ಪರಿಕರವಾದಂಥ ಪಾಕವ ಮಾಡಿ

ಗುರು ಶರಣರು ಸವಿದಾಡಿ ನಮ್ಮ

ಪುರಂದರ ವಿಠಲನ ಬಿಡದೆ ಕೊಂಡಾಡಿ || ೩ ||

ಕಠಿಣ ಪದಗಳ ಅರ್ಥ ಮತ್ತು ಟಿಪ್ಪಣಿ:

ಅಧ್ಯಾತ್ಮ ಸಾಧನೆಯ ವಿವರಗಳು ಇಲ್ಲಿ ಬಂದಿದೆ.

ಅನುಭವದಡುಗೆ - ತನ್ನ ಹೃದಯ ಕಮಲದಲ್ಲಿ ಸಾಧಕನು ಮಾಡುವ ಮಾನಸ ಪೂಜೆಯಿಂದ ಸಿದ್ಧವಾದ ಬಿಂಬಾಪರೋಕ್ಷದ ಅನುಭವ; ಇದನ್ನು ಅಡುಗೆಯೆಂದು ಕರೆದಿದ್ದಾರೆ.

ಭಾಂಡ - ಗಡಿಗೆ, ಪಾತ್ರೆ.

ತ್ರಿಗುಣದ ಒಲೆಗುಂಡ ನೆಡೆದು - ಸತ್ತ್ವ, ರಜಸ್ಸು, ತಮಸ್ಸು ಎಂಬ ಮೂರು ಗುಣಗಳೇ ಒಲೆಯ ಮೂರು ಕಲ್ಲುಗಳು.

ಅರಿವು - ಹರಿಮಾಹಾತ್ಮ್ಯೆಯ ಜ್ಞಾನ.

ಮಾಯಾ ಮರೆವೆಂಬ ಕಾಷ್ಠವ - ಸ್ವಾತಂತ್ರ್ಯಭ್ರಮ, ಕರ್ತೃತ್ವಭ್ರಮ, ಭೋಕ್ತೃತ್ವಭ್ರಮ ಇವು ಮಾಯೆ; ಅನ್ಯಥಾಜ್ಞಾನದಿಂದ ಒದಗುವ ಹರಿವಿಸ್ಮರಣೆ ಮರೆವು. ಇವನ್ನು ಕಟ್ಟಿಗೆಯಂತೆ ಸುಡಬೇಕೆಂದು ಭಾವ.

ಶರಣೆಂಬೊ - ಬಿಂಬನೇ ಪ್ರೇರಕ, ನೇಮಕ, ಮುಖ್ಯ ಕರ್ತೃ, ಮುಖ್ಯ ಭೋಕ್ತೃ ಎಂದು ಪ್ರತಿಬಿಂಬನಾದ ಜೀವನು ಬಿಂಬನಲ್ಲಿ ಮೊರೆಹೋಗುವುದು.

ಪಾಕ - ತೀವ್ರವಾದ ಮನಃಪ್ರಾವಣ್ಯ (ಹರಿಯಲ್ಲಿ).

Classification: Mundige

Ankita: Purandara Vittala

Location: NA

Category: Bimba Roopa, Jeevanoddhara

Sub-Category: aduge, deha, mana, guna, virakti, maDi, purna, Krishna, bhakti, niru, karuna, moksha, sharana, bimba, bimba roopa,

Pravachana: NA

Explanation: Dr. A.B. Shamachar, Bengaluru.